



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಅನುಸೂಚಿ-7

(ಉಪವಿಧಿ ಸಂಖ್ಯೆ: 5.3)

ಪ್ರಾರಂಭಿಕ ಪ್ರಮಾಣ ಪತ್ರ

No. BDA/EM/EO-2/TA-3/CC/T-100/2017-18,

Dated: 12.05.2017

ಇವರಿಗೆ,

M/s Shriprop Builders Pvt Ltd,
No. 40/43, 8th Main, 4th Cross,
Sadashivanagar,
Bangalore-560 080

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಕಣ್ಣೂರು ಗ್ರಾಮದ ಸರ್ವೆ ನಂ. 160/1 ರಲ್ಲಿ ನಿರ್ಮಿಸುತ್ತಿರುವ ಒಟ್ಟು 444 ವಸತಿ ಘಟಕಗಳನ್ನು ಹೊಂದಿರುವ ಬಹುವಸತಿ ಕಟ್ಟಡಗಳ ಹಾಗೂ ಕ್ಲಬ್ ಹೌಸ್ ಕಟ್ಟಡದ ನಿರ್ಮಾಣ ಕಾಮಗಾರಿಯ ತಳ ಅಂತಸ್ಥಿನ ಕಾಮಗಾರಿ ಪೂರ್ಣಗೊಂಡಿದ್ದು, ನೆಲ ಅಂತಸ್ಥಿನ ಕಾಮಗಾರಿ ಪ್ರಾರಂಭಿಸುವ ಸಲುವಾಗಿ ಪ್ರಾರಂಭಿಕ ಪ್ರಮಾಣ ಪತ್ರ ನೀಡಿಕೆ ಬಗ್ಗೆ.

ಉಲ್ಲೇಖ:-1. ನಕ್ಷೆ ಮಂಜೂರಾತಿ ಸಂಖ್ಯೆ: ಬೆಂ.ಅ.ಪ್ರಾ/ನಮ/ಅಸ/ಅಅ-2/ತಾಸ-3/ಉ/12/2015-16
ದಿನಾಂಕ: 16.07.2015.

2. ನಿಮ್ಮ ಅರ್ಜಿಯ ದಿನಾಂಕ: 20.10.2016.


3. ಮಾನ್ಯ ಆಯುಕ್ತರ ಆದೇಶ ಸಂಖ್ಯೆ: 791 ದಿನಾಂಕ: 08.05.2017.

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಕಣ್ಣೂರು ಗ್ರಾಮದ ಸರ್ವೆ ನಂ. 160/1 ರಲ್ಲಿ ಬ್ಲಾಕ್-ಎ, ಬಿ, ಸಿ, ಡಿ, ಇ, ಎಫ್, ಜಿ ಮತ್ತು ಹೆಚ್ ಗಳಲ್ಲಿ ನಿರ್ಮಿಸುತ್ತಿರುವ 2ತಳ+ನೆಲ+13ಮೇಲಂತಸ್ತು+ಟೆರೇಸ್ ಒಳಗೊಂಡ ಒಟ್ಟು 444 ವಸತಿ ಘಟಕಗಳನ್ನು ಹೊಂದಿರುವ ಬಹುವಸತಿ ಕಟ್ಟಡವನ್ನು ಕಟ್ಟಲು ಹಾಗೂ ನೆಲ+04ಮೇಲಂತಸ್ತು+ಟೆರೇಸ್ ಹೊಂದಿರುವ ಕ್ಲಬ್ ಹೌಸ್ ಕಟ್ಟಡವನ್ನು ಕಟ್ಟಲು ನಕ್ಷೆಯನ್ನು ಬೆಂ.ಅ.ಪ್ರಾ/ನಮ/ಅಸ/ಅಅ-2/ತಾಸ-3/ಉ/12/2015-16 ದಿನಾಂಕ: 16.07.2015 ರಲ್ಲಿ ಮಂಜೂರಾತಿ ಪಡೆದಿರುತ್ತೀರಿ. ಉಲ್ಲೇಖಿತ ಪತ್ರ (2) ರಲ್ಲಿ ತಾವು ಅರ್ಜಿ ಸಲ್ಲಿಸಿ ಸದರಿ ಯೋಜನೆಯಲ್ಲಿ ನಿರ್ಮಿಸುತ್ತಿರುವ ಒಟ್ಟು 444 ವಸತಿ ಘಟಕಗಳುಳ್ಳ ಬಹುವಸತಿ ಕಟ್ಟಡಕ್ಕೆ ಹಾಗೂ ಕ್ಲಬ್ ಹೌಸ್ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಕೋರಿದ್ದು ಯೋಜನೆಯ ಸ್ಥಳವನ್ನು ಕಾರ್ಯಪಾಲಕ ಅಭಿಯಂತರರು (ಉ) ರವರು ದಿನಾಂಕ: 22.10.2016 ರಂದು ಪರಿವೀಕ್ಷಣೆ ನಡೆಸಿ ಗುರುತು ಮಾಡಿ ನಿರ್ಮಿಸುತ್ತಿರುವ ಅಡಿಪಾಯವನ್ನು ಹಾಗೂ ನಡುಜಾಗಗಳನ್ನು ನಿರ್ಮಾಣದಾರರು ಅನುಮೋದನೆಗಾಗಿ ಸಲ್ಲಿಸಿರುವ ನಕ್ಷೆಯನ್ನು ಹೋಲಿಸಿ ಪರಿಶೀಲಿಸಲಾಗಿ ಅದು ನಕ್ಷೆಯಂತೆ ಇದ್ದದ್ದು ಕಂಡು ಬಂದಿದ್ದರಿಂದ ಹಾಗೂ ಕಾಲಂಗಳು ಮತ್ತು ನಡುಜಾಗಗಳು ಅನುಮೋದಿಸಿದಂತೆ ಇರುತ್ತದೆ ಎಂದು ನೀಡಿದ ವರದಿಯಂತೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರ ಆದೇಶ ಸಂಖ್ಯೆ 791 ದಿನಾಂಕ: 08.05.2017 ರಂದು ಕಾಮಗಾರಿ ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಅನುಮೋದನೆ ನೀಡಿರುತ್ತಾರೆ. ಅದರನ್ವಯ ತಳ ಅಂತಸ್ಥಿನ ಕಾಮಗಾರಿ ಪೂರ್ಣಗೊಂಡಿರುವುದರಿಂದ ನೆಲ ಅಂತಸ್ಥಿನ ಕಾಮಗಾರಿ ಪ್ರಾರಂಭಿಸುವ ಸಲುವಾಗಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ಈ ಕೆಳಗಿನ ಷರತ್ತುಗಳಿಗೊಳಪಟ್ಟು ಕಾಮಗಾರಿಯನ್ನು ಮುಂದುವರಿಸಲು ಈ ಮೂಲಕ ಅನುಮತಿ ನೀಡಲಾಗಿದೆ.

ಪಾಲಿಸಬೇಕಾದ ಷರತ್ತುಗಳು


1. ಪ್ರಶ್ನಿತ ಪ್ರದೇಶದಲ್ಲಿ ಕಟ್ಟಡ ಕಾಮಗಾರಿಯು ಮುಗಿಯುವವರೆವಿಗೂ ತಾತ್ಕಾಲಿಕ ಶೌಚಾಲಯವನ್ನು ಕಡ್ಡಾಯವಾಗಿ ನಿರ್ವಹಿಸಿ ಶುಚಿತ್ವವನ್ನು ಕಾಪಾಡುವುದು.
2. ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
3. ಕುಡಿಯುವ ನೀರು ಹಾಗೂ ಬಳಸುವ ನೀರಿಗಾಗಿ ಪ್ರತ್ಯೇಕ ಪೈಪ್ ಲೈನುಗಳನ್ನು (Dual Piping System) ಅಳವಡಿಸುವುದು
4. ಕಟ್ಟಡ ನಿರ್ಮಾಣ ವೆಚ್ಚವು ಪ್ರತೀ ಚದರ ಅಡಿಗೆ 650/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.

5. ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
6. ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
7. ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂಧಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
8. ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಿತಗುಣವಾಗಿ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
9. ಅರ್ಜಿದಾರರು ಪ್ರಾಧಿಕಾರವು ಕಾಲ ಕಾಲಕ್ಕೆ ವಿಧಿಸುವ ಎಲ್ಲಾ ನಿಬಂಧನೆಗಳಿಗೆ ಭದ್ರರಾಗಿರತಕ್ಕದ್ದು.
10. ಅರ್ಜಿದಾರರು ನಕ್ಷೆ ಮಂಜೂರಾತಿಗಾಗಿ ಯಾವುದೇ ತಪ್ಪು ದಾಖಲೆಗಳನ್ನೇನಾದರೂ ಸಲ್ಲಿಸಿರುವುದು ಕಂಡುಬಂದಲ್ಲಿ, ಮಂಜೂರಾದ ನಕ್ಷೆಯು ತನ್ನಿಂತಾನೇ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
11. ಕಾರ್ಮಿಕ ಇಲಾಖೆಯ ಪತ್ರ ದಿನಾಂಕ: 04.03.2006 ರಲ್ಲಿನ ಷರತ್ತುಗಳನ್ನು ಪಾಲಿಸುವುದು.
12. ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರ ತಕ್ಕದ್ದು.


 ಅಯ್ಯಪ್ಪ ರ ಪರಮಗಿ
 ಮಂಜೂರಾತಿ ನೀಡಿದವರ ಸಹಿ ಮತ್ತು
 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
 ಹುಬ್ಬಳ್ಳಿ
 12/03/19

ಯಥಾ ಪ್ರತಿಯನ್ನು: ಕಾರ್ಯಪಾಲಕ ಅಭಿಯಂತರರು (ಉ) ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗಿದೆ.

5. ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
6. ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
7. ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂಧಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
8. ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಿತನುಗುಣವಾಗಿ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
9. ಅರ್ಜಿದಾರರು ಪ್ರಾಧಿಕಾರವು ಕಾಲ ಕಾಲಕ್ಕೆ ವಿಧಿಸುವ ಎಲ್ಲಾ ನಿಬಂಧನೆಗಳಿಗೆ ಭದ್ಧರಾಗಿರತಕ್ಕದ್ದು.
10. ಅರ್ಜಿದಾರರು ನಕ್ಷೆ ಮಂಜೂರಾತಿಗಾಗಿ ಯಾವುದೇ ತಪ್ಪು ದಾಖಲೆಗಳನ್ನೇನಾದರೂ ಸಲ್ಲಿಸಿರುವುದು ಕಂಡುಬಂದಲ್ಲಿ ಮಂಜೂರಾದ ನಕ್ಷೆಯು ತನ್ನಂತಾನೇ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
11. ಕಾರ್ಮಿಕ ಇಲಾಖೆಯ ಪತ್ರ ದಿನಾಂಕ: 04.03.2006 ರಲ್ಲಿನ ಷರತ್ತುಗಳನ್ನು ಪಾಲಿಸುವುದು.
12. ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರ ತಕ್ಕದ್ದು.


 ಅಯುಕ್ತರ ಪರಮಗಿ
 ಮಂಜೂರಾತಿ ನೀಡಿದವರ ಸಹಿ ಮತ್ತು
 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
 ಹುಬ್ಬಳ್ಳಿ
 12/05/19

ಯಥಾ ಪ್ರತಿಯನ್ನು: ಕಾರ್ಯಪಾಲಕ ಅಭಿಯಂತರರು (ಉ) ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗಿದೆ.